

ಶ್ರೀ ವಿಷ್ಣುಸಹಸ್ರನಾಮಸ್ತೋತ್ರಮ್

ವೈಶಂಪಾಯನ ಉವಾಚ

ಶ್ರುತ್ವಾ ಧರ್ಮಾನಶೇಷೇಣ ಪಾವನಾನಿ ಚ ಸರ್ವಶಃ |  
ಯುಧಿಷ್ಠಿರಃ ಶಾಂತನವಂ ಪುನರೇವಾಭ್ಯಭಾಷತ || ೧ ||

ಯುಧಿಷ್ಠಿರ ಉವಾಚ

ಕಿಮೇಕಂ ದೈವತಂ ಲೋಕೇ ಕಿಂ ವಾಽಪ್ಯೇಕಂ ಪರಾಯಣಮ್ |  
ಸ್ತುವಂತಃ ಕಂ ಕಮರ್ಚಂತಃ ಪ್ರಾಪ್ನುಯುರ್ಮಾನವಾಃ ಶುಭಮ್ || ೨ ||

ಕೋ ಧರ್ಮಃ ಸರ್ವಧರ್ಮಾಣಾಂ ಭವತಃ ಪರಮೋ ಮತಃ |  
ಕಿಂ ಜಪನ್ ಮುಚ್ಯತೇ ಜಂತುರ್ಜನ್ಮಸಂಸಾರಬಂಧನಾತ್ || ೩ ||

ಭೀಷ್ಮ ಉವಾಚ

ಜಗತ್ಪ್ರಭುಂ ದೇವದೇವಮನಂತಂ ಪುರುಷೋತ್ತಮಮ್ |  
ಸ್ತುವನ್ ನಾಮಸಹಸ್ರೇಣ ಪುರುಷಃ ಸತತೋತ್ಥಿತಃ || ೪ ||

ತಮೇವ ಚಾರ್ಚಯನ್ ನಿತ್ಯಂ ಭಕ್ತ್ಯಾಪುರುಷಮವ್ಯಯಮ್ |  
ಧ್ಯಾಯನ್ ಸ್ತುವನ್ ನಮಸ್ಯಂಶ್ಚ ಯಜಮಾನಸ್ತಮೇವ ಚ || ೫ ||

ಅನಾದಿನಿಧನಂ ವಿಷ್ಣುಂ ಸರ್ವಲೋಕಮಹೇಶ್ವರಮ್ |  
ಲೋಕಾಧ್ಯಕ್ಷಂ ಸ್ತುವನ್ ನಿತ್ಯಂ ಸರ್ವದುಃಖಾತಿಗೋ ಭವೇತ್ || ೬ ||

ಬ್ರಹ್ಮಣ್ಯಂ ಸರ್ವಧರ್ಮಜ್ಞಂ ಲೋಕಾನಾಂ ಕೀರ್ತಿವರ್ಧನಮ್ |  
ಲೋಕನಾಥಂ ಮಹದ್ಭೂತಂ ಸರ್ವಭೂತಭವೋದ್ಭವಮ್ || ೭ ||

ಏಷ ಮೇ ಸರ್ವಧರ್ಮಾಣಾಂ ಧರ್ಮೋಽಧಿಕತಮೋ ಮತಃ |  
ಯದ್ಭಕ್ತ್ಯಾ ಪುಂಡರೀಕಾಕ್ಷಂ ಸ್ತವೈರರ್ಚೇನ್ನರಃ ಸದಾ || ೮ ||

ಪರಮಂ ಯೋ ಮಹತ್ತೇಜಃ ಪರಮಂ ಯೋ ಮಹತ್ಪ್ರಪಃ |  
ಪರಮಂ ಯೋ ಮಹದ್ಬ್ರಹ್ಮ ಪರಮಂ ಯಃ ಪರಾಯಣಮ್ || ೯ ||

ಪವಿತ್ರಾಣಾಂ ಪವಿತ್ರಂ ಯೋ ಮಂಗಲಾನಾಂ ಚ ಮಂಗಲಮ್ |  
ದೈವತಂ ದೇವತಾನಾಂ ಚ ಭೂತಾನಾಂ ಯೋಽವ್ಯಯಃ ಪಿತಾ || ೧೦ ||

ಯತಃ ಸರ್ವಾಣಿ ಭೂತಾನಿ ಭವಂತ್ಯಾದಿಯುಗಾಗಮೇ |  
ಯಸ್ಮಿಂಶ್ಚ ಪ್ರಲಯಂ ಯಾಂತಿ ಪುನರೇವ ಯುಗಕ್ಷಯೇ || ೧೧ ||

ತಸ್ಯ ಲೋಕಪ್ರಧಾನಸ್ಯ ಜಗನ್ನಾಥಸ್ಯ ಭೂಪತೇ |  
ವಿಷ್ಣೋರ್ನಾಮಸಹಸ್ರಂ ಮೇ ಶ್ರುಣು ಪಾಪಭಯಾಪಹಮ್ || ೧೨ ||

ಯಾನಿ ನಾಮಾನಿ ಗೌಣಾನಿ ವಿಖ್ಯಾತಾನಿ ಮಹಾತ್ಮನಃ |  
ಋಷಿಭಿಃ ಪರಿಗೀತಾನಿ ತಾನಿ ವಕ್ಷ್ಯಾಮಿ ಭೂತಯೇ || ೧೩ ||

\*\*\*\*\*

ವಿಶ್ವಂ ವಿಷ್ಣುರ್ವಷಟ್ಕಾರೋ ಭೂತಭವ್ಯಭವತ್ಪ್ರಭುಃ |  
ಭೂತಕೃದ್ಭೂತಭೃದ್ಭಾವೋ ಭೂತಾತ್ಮಾ ಭೂತಭಾವನಃ || ೧ ||

ಪೂತಾತ್ಮಾ ಪರಮಾತ್ಮಾ ಚ ಮುಕ್ತಾನಾಂಪರಮಾಗತಿಃ |  
ಅವ್ಯಯಃ ಪುರುಷಃ ಸಾಕ್ಷೀ ಕ್ಷೇತ್ರಜ್ಞೋಽಕ್ಷರ ಏವ ಚ || ೨ ||

ಯೋಗೋ ಯೋಗವಿದಾಂನೇತಾ ಪ್ರಧಾನಪುರುಷೇಶ್ವರಃ |  
ನಾರಸಿಂಹವಪುಃ ಶ್ರೀಮಾನ್ ಕೇಶವಃ ಪುರುಷೋತ್ತಮಃ || ೩ ||

ಸರ್ವಃ ಶರ್ವಃ ಶಿವಃ ಸ್ಥಾನುಭೂತಾದಿನಿಧಿರವ್ಯಯಃ |  
ಸಂಭವೋ ಭಾವನೋ ಭರ್ತಾ ಪ್ರಭವಃ ಪ್ರಭುರೀಶ್ವರಃ || ೪ ||

ಸ್ವಯಂಭೂಃ ಶಂಭುರಾದಿತ್ಯಃ ಪುಷ್ಕರಾಕ್ಷೋ ಮಹಾಸ್ವನಃ |  
ಅನಾದಿನಿಧನೋ ಧಾತಾ ವಿಧಾತಾ ಧಾತುರುತ್ತಮಃ || ೫ ||

ಅಪ್ರಮೇಯೋ ಹೃಷೀಕೇಶಃ ಪದ್ಮನಾಭೋಽಮರಪ್ರಭುಃ |  
ವಿಶ್ವಕರ್ಮಾ ಮನುಸ್ತ್ವಷ್ಟಾ ಸ್ಥವಿಷ್ಠಃ ಸ್ಥವಿರೋ ಧ್ರುವಃ || ೬ ||

ಅಗ್ರಾಹ್ಯಃ ಶಾಶ್ವತಃ ಕೃಷ್ಣೋ ಲೋಹಿತಾಕ್ಷಃ ಪ್ರತರ್ಧನಃ |  
ಪ್ರಭೂತಸ್ತ್ರೀಕಕುದ್ಧಾಮ ಪವಿತ್ರಂ ಮಂಗಲಂ ಪರಮ್ || ೭ ||

ಈಶಾನಃ ಪ್ರಾಣದಃ ಪ್ರಾಣೋ ಜ್ಯೇಷ್ಠಃ ಶ್ರೇಷ್ಠಃ ಪ್ರಜಾಪತಿಃ |  
ಹಿರಣ್ಯಗರ್ಭೋ ಭೂಗರ್ಭೋ ಮಾಧವೋ ಮಧುಸೂದನಃ || ೮ ||

ಈಶ್ವರೋ ವಿಕ್ರಮೀ ಧನ್ವೀ ಮೇಧಾವೀ ವಿಕ್ರಮಃ ಕ್ರಮಃ |  
ಅನುತ್ತಮೋ ದುರಾಧರ್ಷಃ ಕೃತಜ್ಞಃ ಕೃತಿರಾತ್ಮವಾನ್ || ೯ ||

ಸುರೇಶಃ ಶರಣಂ ಶರ್ಮ ವಿಶ್ವರೇತಾಃ ಪ್ರಜಾಭವಃ |  
ಅಹಃ ಸಂವತ್ಸರೋ ವ್ಯಾಲಃ ಪ್ರತ್ಯಯಃ ಸರ್ವದರ್ಶನಃ || ೧೦ ||

ಅಜಃ ಸರ್ವೇಶ್ವರಃ ಸಿದ್ಧಃ ಸಿದ್ಧಿಃ ಸರ್ವಾದಿರಚ್ಯುತಃ |  
ವೃಷಾಕಪಿರಮೇಯಾತ್ಮಾ ಸರ್ವಯೋಗವಿನಿಸ್ಸೃತಃ || ೧೧ ||

ವಸುರ್ವಸುಮನಾಃ ಸತ್ಯಃ ಸಮಾತ್ಮಾಽಸ್ಮಿತಃ ಸಮಃ |  
ಅಮೋಘಃ ಪುಂಡರೀಕಾಕ್ಷೋ ವೃಷಕರ್ಮಾ ವೃಷಾಕೃತಿಃ || ೧೨ ||

ರುದ್ರೋ ಬಹುಶಿರಾ ಬಭ್ರುವಿಶ್ವಯೋನಿಃ ಶುಚಿಶ್ರವಾಃ |  
ಅಮೃತಃ ಶಾಶ್ವತಃ ಸ್ಥಾಣುರ್ವರಾರೋಹೋ ಮಹಾತಪಾಃ || ೧೩ ||

ಸರ್ವಗಃ ಸರ್ವವಿದ್ಭಾನುವಿಷ್ವಕ್ಸೇನೋ ಜನಾರ್ದನಃ |  
ವೇದೋ ವೇದವಿದವ್ಯಂಗೋ ವೇದಾಂಗೋ ವೇದವಿತ್ ಕವಿಃ || ೧೪ ||

ಲೋಕಾಧ್ಯಕ್ಷಃ ಸುರಾಧ್ಯಕ್ಷೋ ಧರ್ಮಾಧ್ಯಕ್ಷಃ ಕೃತಾಕೃತಃ |  
ಚತುರಾತ್ಮಾ ಚತುರ್ವ್ರಾಹ್ಮಣಶ್ಚತುರ್ಧಂಷ್ಠಶ್ಚತುರ್ಭುಜಃ || ೧೫ ||

ಭ್ರಾಜಿಷ್ಣುಭೋಜನಂ ಭೋಕ್ತಾ ಸಹಿಷ್ಣುರ್ಜಗದಾದಿಜಃ |  
ಅನಘೋ ವಿಜಯೋ ಜೇತಾ ವಿಶ್ವಯೋನಿಃ ಪುನರ್ವಸುಃ || ೧೬ ||

ಉಪೇಂದ್ರೋ ವಾಮನಃ ಪ್ರಾಂಶುರಮೋಘಃ ಶುಚಿರೂರ್ಜಿತಃ |  
ಅತೀಂದ್ರಃ ಸಂಗ್ರಹಃ ಸರ್ಗೋ ಧೃತಾತ್ಮಾ ನಿಯಮೋ ಯಮಃ || ೧೭ ||

ವೇದ್ಯೋ ವೈದ್ಯಃ ಸದಾಯೋಗೀ ವೀರಹಾ ಮಾಧವೋ ಮಧುಃ |

ಅತೀಂದ್ರಿಯೋ ಮಹಾಮಾಯೋ ಮಹೋತ್ಸಾಹೋ ಮಹಾಬಲಃ || ೧೮ ||

ಮಹಾಬುದ್ಧಿರ್ಮಹಾವೀರ್ಯೋ ಮಹಾಶಕ್ತಿರ್ಮಹಾದ್ಯುತಿಃ |  
ಅನಿದೇಶ್ಯವಪುಃ ಶ್ರೀಮಾನಮೇಯಾತ್ಮಾ ಮಹಾದ್ರಿಧೃಕ್ || ೧೯ ||

ಮಹೇಷ್ಟಾಸೋ ಮಹೀಭರ್ತಾ ಶ್ರೀನಿವಾಸಃ ಸತಾಂಗತಿಃ |  
ಅನಿರುದ್ಧಃ ಸುರಾನಂದೋ ಗೋವಿಂದೋ ಗೋವಿದಾಂಪತಿಃ || ೨೦ ||

ಮರೀಚಿದರ್ಮನೋ ಹಂಸಃ ಸುಪರ್ಣೋ ಭುಜಗೋತ್ತಮಃ |  
ಹಿರಣ್ಯನಾಭಃ ಸುತಪಾಃ ಪದ್ಮನಾಭಃ ಪ್ರಜಾಪತಿಃ || ೨೧ ||

ಅಮೃತ್ಯುಃ ಸರ್ವದೃಕ್ ಸಿಂಹಃ ಸಂಧಾತಾ ಸಂಧಿಮಾನ್ ಸ್ಥಿರಃ |  
ಅಜೋ ದುರ್ಮರ್ಷಣಃ ಶಾಸ್ತಾ ವಿಶ್ರುತಾತ್ಮಾ ಸುರಾರಿಹಾ || ೨೨ ||

ಗುರುಗುರುತಮೋ ಧಾಮ ಸತ್ಯಃ ಸತ್ಯಪರಾಕ್ರಮಃ |  
ನಿಮಿಷೋಽನಿಮಿಷಃ ಸ್ರಗ್ವೀ ವಾಚಸ್ಪತಿರುದಾರಧೀಃ || ೨೩ ||

ಅಗ್ರಣೀಗ್ರಾಮಣೀಃ ಶ್ರೀಮಾನ್ ನ್ಯಾಯೋ ನೇತಾ ಸಮೀರಣಃ |  
ಸಹಸ್ರಮೂರ್ಧಾ ವಿಶ್ವಾತ್ಮಾ ಸಹಸ್ರಾಕ್ಷಃ ಸಹಸ್ರಪಾತ್ || ೨೪ ||

ಆವರ್ತನೋ ನಿವೃತ್ತಾತ್ಮಾ ಸಂವೃತಃ ಸಂಪ್ರಮದನಃ |  
ಅಹಃ ಸಂವರ್ತಕೋ ವಹ್ನಿರನಿಲೋ ಧರಣೀಧರಃ || ೨೫ ||

ಸುಪ್ರಸಾದಃ ಪ್ರಸನ್ನಾತ್ಮಾ ವಿಶ್ವಧೃಗ್ವಿಶ್ವಭುಗ್ವಿಭುಃ |  
ಸತ್ಕರ್ತಾ ಸತ್ಕೃತಃ ಸಾಧುರ್ಜಹ್ನುರ್ನಾರಾಯಣೋ ನರಃ || ೨೬ ||

ಅಸಂಖ್ಯೇಯೋಽಪ್ರಮೇಯಾತ್ಮಾ ವಿಶಿಷ್ಟಃ ಶಿಷ್ಟಕೃಚ್ಛುಚಿಃ |  
ಸಿದ್ಧಾರ್ಥಃ ಸಿದ್ಧಸಂಕಲ್ಪಃ ಸಿದ್ಧಿದಃ ಸಿದ್ಧಿಸಾಧನಃ || ೨೭ ||

ವೃಷಾಹೀ ವೃಷಭೋ ವಿಷ್ಣುವೃಷಪರ್ವಾ ವೃಷೋದರಃ |  
ವರ್ಧನೋ ವರ್ಧಮಾನಶ್ಚ ವಿವಿಕ್ತಃ ಶ್ರುತಿಸಾಗರಃ || ೨೮ ||

ಸುಭುಜೋ ದುರ್ಧರೋ ವಾಗ್ಮೀ ಮಹೇಂದ್ರೋ ವಸುದೋ ವಸುಃ |  
ನೈಕರೂಪೋ ಬೃಹದ್ರೂಪಃ ಶಿಪಿವಿಷ್ಟಃ ಪ್ರಕಾಶನಃ || ೨೯ ||

ಓಜಸ್ತೇಜೋದ್ಯುತಿಧರಃ ಪ್ರಕಾಶಾತ್ಮಾ ಪ್ರತಾಪನಃ |  
ಋದ್ಧಃ ಸ್ಪಷ್ಟಾಕ್ಷರೋ ಮಂತ್ರಶ್ಚಂದ್ರಾಂಶುಭಾಸ್ಕರದ್ಯುತಿಃ || ೩೦ ||

ಅಮೃತಾಂಶೂದ್ಯವೋ ಭಾನುಃ ಶಶಬಿಂದುಃ ಸುರೇಶ್ವರಃ |  
ಔಷಧಂ ಜಗತಃಸೇತುಃ ಸತ್ಯಧರ್ಮಪರಾಕ್ರಮಃ || ೩೧ ||

ಭೂತಭವ್ಯಭವನ್ನಾಥಃ ಪವನಃ ಪಾವನೋಽನಲಃ |  
ಕಾಮಹಾ ಕಾಮಕೃತ್ ಕಾಂತಃ ಕಾಮಃ ಕಾಮಪ್ರದಃ ಪ್ರಭುಃ || ೩೨ ||

ಯುಗಾದಿಕೃದ್ಯುಗಾವರ್ತೋ ನೈಕಮಾಯೋ ಮಹಾಶನಃ |  
ಅದೃಶ್ಯೋಽವ್ಯಕ್ತರೂಪಶ್ಚ ಸಹಸ್ರಜಿದನಂತಜಿತ್ || ೩೩ ||

ಇಷ್ಟೋಽವಿಶಿಷ್ಟಃ ಶಿಷ್ಟೇಷ್ಟಃ ಶಿಖಂಡೀ ನಹುಷೋ ವೃಷಃ |  
ಕ್ರೋಧಹಾ ಕ್ರೋಧಕೃತ್ ಕರ್ತಾ ವಿಶ್ವಬಾಹುರ್ಮಹೀಧರಃ || ೩೪ ||

ಅಚ್ಯುತಃ ಪ್ರಥಿತಃ ಪ್ರಾಣಃ ಪ್ರಾಣದೋ ವಾಸವಾನುಜಃ |  
ಅಪಾಂನಿಧಿರಧಿಷ್ಠಾನಮಪ್ರಮತ್ತಃ ಪ್ರತಿಷ್ಠಿತಃ || ೩೫ ||

ಸ್ಕಂದಃ ಸ್ಕಂದಧರೋ ಧುರ್ಯೋ ವರದೋ ವಾಯುವಾಹನಃ |  
ವಾಸುದೇವೋ ಬೃಹದ್ಭಾನುರಾದಿದೇವಃ ಪುರಂದರಃ || ೩೬ ||

ಅಶೋಕಸ್ತಾರಣಸ್ತಾರಃ ಶೂರಃ ಶೌರಿರ್ಜನೇಶ್ವರಃ |  
ಅನುಕೂಲಃ ಶತಾವರ್ತಃ ಪದ್ಮೀ ಪದ್ಮನಿಭೇಕ್ಷಣಃ || ೩೭ ||

ಪದ್ಮನಾಭೋಽರವಿಂದಾಕ್ಷಃ ಪದ್ಮಗರ್ಭಃ ಶರೀರಭೃತ್ |  
ಮಹದಿಧ್ವರೈರ್ದೋ ವೃದ್ಧಾತ್ಮಾ ಮಹಾಕ್ಷೋ ಗರುಡಧ್ವಜಃ || ೩೮ ||

ಅತುಲಃ ಶರಭೋ ಭೀಮಃ ಸಮಯಜ್ಞೋ ಹವಿರ್ಹರಿಃ |  
ಸರ್ವಲಕ್ಷಣಲಕ್ಷಣ್ಯೋ ಲಕ್ಷ್ಮೀವಾನ್ ಸಮಿತಿಂಜಯಃ || ೩೯ ||

ವಿಕ್ಷರೋ ರೋಹಿತೋ ಮಾರ್ಗೋ ಹೇತುದಾವೋದರಃ ಸಹಃ |  
ಮಹೀಧರೋ ಮಹಾಭಾಗೋ ವೇಗವಾನಮಿತಾಶನಃ || ೪೦ ||

ಉದ್ಭವಃ ಕ್ಷೋಭಣೋ ದೇವಃ ಶ್ರೀಗರ್ಭಃ ಪರಮೇಶ್ವರಃ |  
ಕರಣಂ ಕಾರಣಂ ಕರ್ತಾ ವಿಕರ್ತಾ ಗಹನೋ ಗುಹಃ || ೪೧ ||

ವ್ಯವಸಾಯೋ ವ್ಯವಸ್ಥಾನಃ ಸಂಸ್ಥಾನಃ ಸ್ಥಾನದೋ ಧ್ರುವಃ |  
ಪರದಿಢ್ಢಃ ಪರಮಸ್ಪಷ್ಟಃ ಸ್ಪಷ್ಟಃ ಪುಷ್ಟಃ ಶುಭೇಕ್ಷಣಃ || ೪೨ ||

ರಾವೋ ವಿರಾವೋ ವಿರಜೋ ಮಾಗೋ ನೇಯೋ ನಯೋಽನಯಃ |  
ವೀರಃ ಶಕ್ತಿಮತಾಂಶ್ರೇಷ್ಠೋ ಧರ್ಮೋ ಧರ್ಮವಿದುತ್ತಮಃ || ೪೩ ||

ವೈಕುಂಠಃ ಪುರುಷಃ ಪ್ರಾಣಃ ಪ್ರಾಣದಃ ಪ್ರಣವಃ ಪೃಥುಃ |  
ಹಿರಣ್ಯಗರ್ಭಃ ಶತ್ರುಘ್ನೋ ವ್ಯಾಪ್ತೋ ವಾಯುರಧೋಕ್ಷಜಃ || ೪೪ ||

ಋತುಃ ಸುದರ್ಶನಃ ಕಾಲಃ ಪರಮೇಷ್ಠೀ ಪರಿಗ್ರಹಃ |  
ಉಗ್ರಃ ಸಂವತ್ಸರೋ ದಕ್ಷೋ ವಿಶ್ರಾವೋ ವಿಶ್ವದಕ್ಷಿಣಃ || ೪೫ ||

ವಿಸ್ತಾರಃ ಸ್ಥಾವರಃ ಸ್ಥಾಣುಃ ಪ್ರಮಾಣಂ ಬೀಜಮವ್ಯಯಮ್ |  
ಅರ್ಥೋಽನರ್ಥೋ ಮಹಾಕೋಶೋ ಮಹಾಭೋಗೋ ಮಹಾಧನಃ || ೪೬ ||

ಅನಿರ್ವಿಣ್ಣಃ ಸ್ಥವಿಷ್ಣೋಽಭೂಃ ಧರ್ಮಯೂಪೋ ಮಹಾಮುಖಃ |  
ನಕ್ಷತ್ರನೇಮಿನಕ್ಷತ್ರೀ ಕ್ಷಮಃ ಕ್ಷಾಮಃ ಸಮೀಹನಃ || ೪೭ ||

ಯಜ್ಞ ಇಜ್ಯೋ ಮಹೇಜ್ಯಶ್ಚ ಕ್ರತುಃ ಸತ್ರಂ ಸತಾಂಗತಿಃ |  
ಸರ್ವದರ್ಶೀ ವಿಮುಕ್ತಾತ್ಮಾ ಸರ್ವಜ್ಞೋ ಜ್ಞಾನಮುತ್ತಮಮ್ || ೪೮ ||

ಸುವ್ರತಃ ಸುಮುಖಃ ಸೂಕ್ಷ್ಮಃ ಸುಘೋಷಃ ಸುಖಿದಃ ಸುಹೃತ್ |  
ಮನೋಹರೋ ಜಿತಕ್ರೋಧೋ ವೀರಬಾಹುವಿದಾರಣಃ || ೪೯ ||

ಸ್ವಾಪನಃ ಸ್ವವಶೋ ವ್ಯಾಪೀ ನೈಕಾತ್ಮಾ ನೈಕಕರ್ಮಕೃತ್ |  
ವತ್ಸರೋ ವತ್ಸಲೋ ವತ್ಸೀ ರತ್ನಗರ್ಭೋ ಧನೇಶ್ವರಃ || ೫೦ ||

ಧರ್ಮಗುಬ್ಧರ್ಮಕೃದ್ಧರ್ಮೀ ಸದಸತ್ ಕ್ಷರಮಕ್ಷರಮ್ |  
ಅವಿಜ್ಞಾತಾ ಸಹಸ್ರಾಂಶುವಿಧಾತಾ ಕೃತಲಕ್ಷಣಃ || ೫೧ ||

ಗಭಸ್ತಿನೇಮಿಃ ಸತ್ವಸ್ಥಃ ಸಿಂಹೋ ಭೂತಮಹೇಶ್ವರಃ |

ಆದಿದೇವೋ ಮಹಾದೇವೋ ದೇವೇಶೋ ದೇವಭೃದ್ಗುರುಃ || ೫೨ ||

ಉತ್ತರೋ ಗೋಪತಿಗೋಪಾ ಜ್ಞಾನಗಮ್ಯಃ ಪುರಾತನಃ |  
ಶರೀರಭೂತಭೃದ್ಭೋಕ್ತಾ ಕಪೀಂದ್ರೋ ಭೂರಿದಕ್ಷಿಣಃ || ೫೩ ||

ಸೋಮಪೋಽಮೃತಪಃ ಸೋಮಃ ಪುರುಜಿತ್ ಪುರುಸತ್ತಮಃ |  
ವಿನಯೋ ಜಯಃ ಸತ್ಯಸಂಧೋ ದಾಶಾರ್ಹಃ ಸಾತ್ವತಾಂಪತಿಃ || ೫೪ ||

ಜೀವೋ ವಿನಯಿತಾ ಸಾಕ್ಷೀ ಮುಕುಂದೋಽಮಿತವಿಕ್ರಮಃ |  
ಅಂಭೋನಿಧಿರನಂತಾತ್ಮಾ ಮಹೋದಧಿಶಯೋಽಂತಕಃ || ೫೫ ||

ಅಜೋ ಮಹಾರ್ಹಃ ಸ್ವಾಭಾವ್ಯೋ ಜಿತಾಮಿತ್ರಃ ಪ್ರಮೋದನಃ |  
ಆನಂದೋ ನಂದನೋ ನಂದಃ ಸತ್ಯಧರ್ಮಾ ತ್ರಿವಿಕ್ರಮಃ || ೫೬ ||

ಮಹರ್ಷಿಃ ಕಪಿಲಾಚಾರ್ಯಃ ಕೃತಜ್ಞೋ ಮೇದಿನೀಪತಿಃ |  
ತ್ರಿಪದಸ್ತ್ರಿದಶಾಧ್ಯಕ್ಷೋ ಮಹಾಶೃಂಗಃ ಕೃತಾಂತಕೃತ್ || ೫೭ ||

ಮಹಾವರಾಹೋ ಗೋವಿಂದಃ ಸುಷೇಣಃ ಕನಕಾಂಗದೀ |  
ಗುಹ್ಯೋ ಗಭೀರೋ ಗಹನೋ ಗುಪ್ತಶ್ಚಕ್ರಗದಾಧರಃ || ೫೮ ||

ವೇಧಾಃ ಸ್ವಾಂಗೋಽಜಿತಃ ಕೃಷ್ಣೋ ದೃಢಃ ಸಂಕರ್ಷಣೋಽಚ್ಯುತಃ |  
ವರುಣೋ ವಾರುಣೋ ವೃಕ್ಷಃ ಪುಷ್ಕರಾಕ್ಷೋ ಮಹಾಮನಾಃ || ೫೯ ||

ಭಗವಾನ್ ಭಗಹಾಽನಂದೀ ವನಮಾಲೀ ಹಲಾಯುಧಃ |  
ಆದಿತ್ಯೋ ಜ್ಯೋತಿರಾದಿತ್ಯಃ ಸಹಿಷ್ಣುರ್ಗತಿಸತ್ತಮಃ || ೬೦ ||

ಸುಧನ್ವಾ ಖಂಡಪರಶುದಾರುಣೋ ದ್ರವಿಣಪ್ರದಃ |  
ದಿವಃಸ್ಪೃಕ್ ಸರ್ವದೃಗ್ವಾಸೋ ವಾಚಸ್ಪತಿರಯೋನಿಜಃ || ೬೧ ||

ತ್ರಿಸಾಮಾ ಸಾಮಗಃ ಸಾಮ ನಿರ್ವಾಣಂ ಭೇಷಜಂ ಭಿಷಕ್ |  
ಸನ್ಯಾಸಕೃಚ್ಛಮಃ ಶಾಂತೋ ನಿಷ್ಕಾ ಶಾಂತಿಃ ಪರಾಯಣವ್ || ೬೨ ||

ಶುಭಾಂಗಃ ಶಾಂತಿದಃ ಸೃಷ್ಟ್ವಾ ಕುಮುದಃ ಕುವಲೇಶಯಃ |  
ಗೋಹಿತೋ ಗೋಪತಿಗೋಪಾ ವೃಷಭಾಕ್ಷೋ ವೃಷಪ್ರಿಯಃ || ೬೩ ||

ಅನಿವರ್ತೀ ನಿವೃತ್ತಾತ್ಮಾ ಸಂಕ್ಷೇಪ್ತಾ ಕ್ಷೇಮಕೃಚ್ಛಿವಃ |  
ಶ್ರೀವತ್ಸವಕ್ಷಾಃ ಶ್ರೀವಾಸಃ ಶ್ರೀಪತಿಃ ಶ್ರೀಮತಾಂವರಃ || ೬೪ ||

ಶ್ರೀದಃ ಶ್ರೀಶಃ ಶ್ರೀನಿವಾಸಃ ಶ್ರೀನಿಧಿಃ ಶ್ರೀವಿಭಾವನಃ |  
ಶ್ರೀಧರಃ ಶ್ರೀಕರಃ ಶ್ರೀಯಃ ಶ್ರೀಮಾನ್ ಲೋಕತ್ರಯಾಶ್ರಯಃ || ೬೫ ||

ಸ್ವಕ್ಷಃ ಸ್ವಂಗಃ ಶತಾನಂದೋ ನಂದಿಜ್ಯೋತಿರ್ಗಣೇಶ್ವರಃ |  
ವಿಜಿತಾತ್ಮಾ ವಿಧೇಯಾತ್ಮಾ ಸತ್ಕೀರ್ತಿಶ್ಚಿನ್ನಸಂಶಯಃ || ೬೬ ||

ಉದೀರ್ಣಃ ಸರ್ವತಶ್ಚಕ್ಷುರನೀಶಃ ಶಾಶ್ವತಃ ಸ್ಥಿರಃ |  
ಭೂಶಯೋ ಭೂಷಣೋ ಭೂತಿರ್ವಿಶೋಕಃ ಶೋಕನಾಶನಃ || ೬೭ ||

ಅರ್ಚಿಷ್ಠಾನರ್ಚಿತಃ ಕುಂಭೋ ವಿಶುದ್ಧಾತ್ಮಾ ವಿಶೋಧನಃ |  
ಅನಿರುದ್ಧೋಽಪ್ರತಿರಥಃ ಪ್ರದ್ಯುಮ್ನೋಽಮಿತವಿಕ್ರಮಃ || ೬೮ ||

ಕಾಲನೇಮಿನಿಹಾ ವೀರಃ ಶೌರಿಃ ಶೂರಜನೇಶ್ವರಃ |  
ತ್ರಿಲೋಕಾತ್ಮಾ ತ್ರಿಲೋಕೇಶಃ ಕೇಶವಃ ಕೇಶಿಹಾ ಹರಿಃ || ೬೯ ||

ಕಾಮದೇವಃ ಕಾಮಪಾಲಃ ಕಾಮೀ ಕಾಂತಃ ಕೃತಾಗಮಃ |  
ಅನಿದೇಶ್ಯವಪುರ್ವಿಷ್ಣುವೀರೋಽನಂತೋ ಧನಂಜಯಃ || ೭೦ ||

ಬ್ರಹ್ಮಣ್ಯೋ ಬ್ರಹ್ಮಕೃದ್ಬ್ರಹ್ಮಾ ಬ್ರಹ್ಮ ಬ್ರಹ್ಮವಿವರ್ಧನಃ |  
ಬ್ರಹ್ಮವಿದ್ಯಾಬ್ರಹ್ಮಣೋ ಬ್ರಹ್ಮೀ ಬ್ರಹ್ಮಜ್ಞೋ ಬ್ರಾಹ್ಮಣಪ್ರಿಯಃ || ೭೧ ||

ಮಹಾಕ್ರಮೋ ಮಹಾಕರ್ಮಾ ಮಹಾತೇಜಾ ಮಹೋರಗಃ |  
ಮಹಾಕ್ರತುರ್ಮಹಾಯಜ್ವಾ ಮಹಾಯಜ್ಞೋ ಮಹಾಹವಿಃ || ೭೨ ||

ಸ್ತವ್ಯಃ ಸ್ತವಪ್ರಿಯಃ ಸ್ತೋತ್ರಂ ಸ್ತುತಿಃ ಸ್ತೋತಾ ರಣಪ್ರಿಯಃ |  
ಪೂರ್ಣಃ ಪೂರಯಿತಾ ಪುಣ್ಯಃ ಪುಣ್ಯಕೀರ್ತಿರನಾಮಯಃ || ೭೩ ||

ಮನೋಜವಸ್ತೀರ್ಥಕರೋ ವಸುರೇತಾ ವಸುಪ್ರದಃ |  
ವಸುಪ್ರದೋ ವಾಸುದೇವೋ ವಸುರ್ವಸುಮನಾ ಹವಿಃ || ೭೪ ||

ಸದ್ಗತಿಃ ಸತ್ಕೃತಿಃ ಸತ್ತಾ ಸದ್ಭೂತಿಃ ಸತ್ಪರಾಯಣಃ |  
ಶೂರಸೇನೋ ಯದುಶ್ರೇಷ್ಠಃ ಸನ್ನಿವಾಸಃ ಸುಯಾಮುನಃ || ೭೫ ||

ಭೂತಾವಾಸೋ ವಾಸುದೇವಃ ಸರ್ವಾಸುನಿಲಯೋಽನಲಃ |  
ದರ್ಪಹಾ ದರ್ಪದೋ ದೃಪ್ತೋ ದುರ್ಧರೋಽಥಾಪರಾಜಿತಃ || ೭೬ ||

ವಿಶ್ವಮೂರ್ತಿರ್ಮಹಾಮೂರ್ತಿದೀಪ್ತಮೂರ್ತಿರಮೂರ್ತಿಮಾನ್ |  
ಅನೇಕಮೂರ್ತಿರವ್ಯಕ್ತಃ ಶತಮೂರ್ತಿಃ ಶತಾನನಃ || ೭೭ ||

ಏಕೋ ನೈಕಃ ಸವಃ ಕಃ ಕಿಂ ಯತ್ತತ್ಪದಮನುತ್ತಮಮ್ |  
ಲೋಕಬಂಧುಲೋಕನಾಥೋ ಮಾಧವೋ ಭಕ್ತವತ್ಸಲಃ || ೭೮ ||

ಸುವರ್ಣವರ್ಣೋ ಹೇಮಾಂಗೋ ವರಾಂಗಶ್ಚಂದನಾಂಗದೀ |  
ವೀರಹಾ ವಿಷಮಃ ಶೂನ್ಯೋ ಘೃತಾಶೀರಚಲಶ್ಚಲಃ || ೭೯ ||

ಅಮಾನೀ ಮಾನದೋ ಮಾನ್ಯೋ ಲೋಕಸ್ವಾಮೀ ತ್ರಿಲೋಕಧೃಕ್ |  
ಸುಮೇಧಾ ಮೇಧಜೋ ಧನ್ಯಃ ಸತ್ಯಮೇಧಾ ಧರಾಧರಃ || ೮೦ ||

ತೇಜೋವೃಷೋ ದ್ಯುತಿಧರಃ ಸರ್ವಶಸ್ತ್ರಭೃತಾಂವರಃ |  
ಪ್ರಗ್ರಹೋ ನಿಗ್ರಹೋ ವ್ಯಗ್ರೋ ನೈಕಶೃಂಗೋ ಗದಾಗ್ರಜಃ || ೮೧ ||

ಚತುರ್ಮೂರ್ತಿಶ್ಚತುರ್ಬಾಹುಶ್ಚತುರ್ವ್ರೂಹಶ್ಚತುರ್ಗತಿಃ |  
ಚತುರಾತ್ಮಾ ಚತುರ್ಭಾವಶ್ಚತುರ್ವೇದವಿದೇಕಪಾತ್ || ೮೨ ||

ಸಮಾವರ್ತೋಽನಿವೃತ್ತಾತ್ಮಾ ದುರ್ಜಯೋ ದುರತಿಕ್ರಮಃ |  
ದುರ್ಲಭೋ ದುರ್ಗಮೋ ದುರ್ಗೋ ದುರಾವಾಸೋ ದುರಾರಿಹಾ || ೮೩ ||

ಶುಭಾಂಗೋ ಲೋಕಸಾರಂಗಃ ಸುತಂತುಸ್ತಂತುವರ್ಧನಃ |  
ಇಂದ್ರಕರ್ಮಾ ಮಹಾಕರ್ಮಾ ಕೃತಕರ್ಮಾ ಕೃತಾಗಮಃ || ೮೪ ||

ಉದ್ಭವಃ ಸುಂದರಃ ಸುಂದೋ ರತ್ನನಾಭಃ ಸುಲೋಚನಃ |  
ಅಕೋ ವಾಜಸನಃ ಶೃಂಗೀ ಜಯಂತಃ ಸರ್ವವಿಜ್ಞಯೀ || ೮೫ ||

ಸುವರ್ಣಬಿಂದುರಕ್ಷೋಭ್ಯಃ ಸರ್ವವಾಗೀಶ್ವರೇಶ್ವರಃ |

ಮಹಾಹ್ರದೋ ಮಹಾಗರ್ತೋ ಮಹಾಭೂತೋ ಮಹಾನಿಧಿಃ || ೮೬ ||

ಕುಮುದಃ ಕುಂದರಃ ಕುಂದಃ ಪರ್ಜನ್ಯಃ ಪಾವನೋಽನಿಲಃ |

ಅಮೃತಾಂಶೋಽಮೃತವಪುಃ ಸರ್ವಜ್ಞಃ ಸರ್ವತೋಮುಖಃ || ೮೭ ||

ಸುಲಭಃ ಸುವ್ರತಃ ಸಿದ್ಧಃ ಶತ್ರುಚಿಚ್ಛತ್ರುತಾಪನಃ |

ನ್ಯಗ್ರೋಧೋದುಂಬರೋಽಶ್ವತ್ಥಶ್ಚಾಣೂರಾಂಧ್ರನಿಷೂದನಃ || ೮೮ ||

ಸಹಸ್ರಾರ್ಚಿಃ ಸಪ್ತಜಿಹ್ವಃ ಸಪ್ತೈಧಾಃ ಸಪ್ತವಾಹನಃ |

ಅಮೂರ್ತಿರನಘೋಽಚಿಂತ್ಯೋ(ಽ)ಭಯಕೃದ್ಭಯನಾಶನಃ || ೮೯ ||

ಅಣುಬೃಹತ್ ಕೃಶಃ ಸ್ಥೂಲೋ ಗುಣಭೃನ್ನಿಗುಣೋ ಮಹಾನ್ |

ಅಧೃತಃ ಸ್ವಧೃತಃ ಸ್ವಾಸ್ಥಃ ಪ್ರಾಗ್ವಂಶೋ ವಂಶವರ್ಧನಃ || ೯೦ ||

ಭಾರಭೃತ್ ಕಥಿತೋ ಯೋಗೀ ಯೋಗೀಶಃ ಸರ್ವಕಾಮದಃ |

ಆಶ್ರಮಃ ಶ್ರಮಣಃ ಕ್ಷಾಮಃ ಸುಪರ್ಣೋ ವಾಯುವಾಹನಃ || ೯೧ ||

ಧನುರ್ಧರೋ ಧನುರ್ವೇದೋ ದಂಡೋ ದಮಯಿತಾ ದಮಃ |

ಅಪರಾಜಿತಃ ಸರ್ವಸಹೋ ನಿಯಂತಾಽನಿಯಮೋಽಯಮಃ || ೯೨ ||

ಸತ್ತ್ವವಾನ್ ಸಾತ್ವಿಕಃ ಸತ್ಯಃ ಸತ್ಯಧರ್ಮಪರಾಯಣಃ |

ಅಭಿಪ್ರಾಯಃ ಪ್ರಿಯಾಹೋಽರ್ಹಃ ಪ್ರಿಯಕೃತ್ ಪ್ರೀತಿವರ್ಧನಃ || ೯೩ ||

ವಿಹಾಯಸಗತಿಜ್ಯೋತಿಃ ಸುರುಚಿಹುತಭುಗ್ವಿಭುಃ |

ರವಿರ್ವಿರೋಚನಃ ಸೂರ್ಯಃ ಸವಿತಾ ರವಿಲೋಚನಃ || ೯೪ ||

ಅನಂತೋ ಹುತಭುಗ್ಭೋಕ್ತಾ ಸುಖದೋ ನೈಕಜೋಽಗ್ರಜಃ |

ಅನಿರ್ವಿಣ್ಣಃ ಸದಾಮರ್ಷೀ ಲೋಕಾಧಿಷ್ಠಾನಮದ್ಭುತಃ || ೯೫ ||

ಸನಾತ್ನನಾತನತಮಃ ಕಪಿಲಃ ಕಪಿರವ್ಯಯಃ |

ಸ್ವಸ್ತಿದಃ ಸ್ವಸ್ತಿಕೃತ್ ಸ್ವಸ್ತಿ ಸ್ವಸ್ತಿಭುಕ್ ಸ್ವಸ್ತಿದಕ್ಷಿಣಃ || ೯೬ ||

ಅರೌದ್ರಃ ಕುಂಡಲೀ ಚಕ್ರೀ ವಿಕ್ರಮ್ಯೂರ್ಜಿತಶಾಸನಃ |

ಶಬ್ದಾತಿಗಃ ಶಬ್ದಸಹಃ ಶಿಶಿರಃ ಶರ್ವರೀಕರಃ || ೯೭ ||

ಅಕ್ರೂರಃ ಪೇಶಲೋ ದಕ್ಷೋ ದಕ್ಷಿಣಃ ಕ್ಷಮಿಣಾಂವರಃ |  
ವಿದ್ವತ್ತವೋ ವೀತಭಯಃ ಪುಣ್ಯಶ್ರವಣಕೀರ್ತನಃ || ೯೮ ||

ಉತ್ತಾರಣೋ ದುಷ್ಕೃತಿಹಾ ಪುಣ್ಯೋ ದುಃಸ್ವಪ್ನನಾಶನಃ |  
ವೀರಹಾ ರಕ್ಷಣಃ ಸಂತೋ ಜೀವನಃ ಪರ್ಯವಸ್ಥಿತಃ || ೯೯ ||

ಅನಂತರೂಪೋಽನಂತಶ್ರೀರ್ಚಿತಮನ್ಯುರ್ಭಯಾಪಹಃ |  
ಚತುರಸ್ರೋ ಗಭೀರಾತ್ಮಾ ವಿದಿಶೋ ವ್ಯಾದಿಶೋ ದಿಶಃ || ೧೦೦ ||

ಅನಾದಿಭೂರ್ಭೂವೋ ಲಕ್ಷೀಃ ಸುವೀರೋ ರುಚಿರಾಂಗದಃ |  
ಜನನೋ ಜನಜನ್ಮಾದಿಭೀಮೋ ಭೀಮಪರಾಕ್ರಮಃ || ೧೦೧ ||

ಆಧಾರನಿಲಯೋ ಧಾತಾ ಪುಷ್ಪಹಾಸಃ ಪ್ರಜಾಗರಃ |  
ಊರ್ಧ್ವಗಃ ಸತ್ಪಥಾಚಾರಃ ಪ್ರಾಣದಃ ಪ್ರಣವಃ ಪಣಃ || ೧೦೨ ||

ಪ್ರಮಾಣಂ ಪ್ರಾಣನಿಲಯಃ ಪ್ರಾಣಭೃತ್ ಪ್ರಾಣಜೀವನಃ |  
ತತ್ತ್ವಂ ತತ್ತ್ವವಿದೇಕಾತ್ಮಾ ಜನ್ಮಮೃತ್ಯುಜರಾತಿಗಃ || ೧೦೩ ||

ಭೂರ್ಭೂವಃ ಸ್ವಸ್ತುರಸ್ತುರಃ ಸವಿತಾ ಪ್ರಪಿತಾಮಹಃ |  
ಯಜ್ಞೋ ಯಜ್ಞಪತಿಯೌಜ್ವಾ ಯಜ್ಞಾಂಗೋ ಯಜ್ಞವಾಹನಃ || ೧೦೪ ||

ಯಜ್ಞಭೃದ್ಯಜ್ಞಕೃದ್ಯಜ್ಞೇ ಯಜ್ಞಭುಗ್ಯಜ್ಞಸಾಧನಃ |  
ಯಜ್ಞಾಂತಕೃದ್ಯಜ್ಞಗುಹ್ಯಮನ್ನಮನ್ನಾದ ಏವ ಚ || ೧೦೫ ||

ಆತ್ಮಯೋನಿಃ ಸ್ವಯಂಜಾತೋ ವೈಖಾನಃ ಸಾಮಗಾಯನಃ |  
ದೇವಕೀನಂದನಃ ಸೃಷ್ಟ್ವಾ ಕ್ಷಿತಿಶಃ ಪಾಪನಾಶನಃ || ೧೦೬ ||

ಶಂಖಭೃನ್ನಂದಕೀ ಚಕ್ರೀ ಶಾರ್ಙ್ಗಧನ್ವಾ ಗದಾಧರಃ |  
ರಥಾಂಗಪಾಣಿರಕ್ಷೋಭ್ಯಃ ಸರ್ವಪ್ರಹರಣಾಯುಧಃ || ೧೦೭ ||

|| ಸರ್ವಪ್ರಹರಣಾಯುಧ ಓಂ ನಮ ಇತಿ ||

\*\*\*\*\*

ಇತೀದಂ ಕೀರ್ತನೀಯಸ್ಯ ಕೇಶವಸ್ಯ ಮಹಾತ್ಮನಃ |  
ನಾಮ್ನಾಂ ಸಹಸ್ರಂ ದಿವ್ಯಾನಾಮಶೇಷೇಣ ಪ್ರಕೀರ್ತಿತಮ್ || ೧೦೮ ||

ಯ ಇದಂ ಶೃಣುಯಾನ್ನಿತ್ಯಂ ಯಶ್ಚಾಪಿ ಪರಿಕೀರ್ತಯೇತ್ |  
ನಾಶುಭಂ ಪ್ರಾಪ್ನುಯಾತ್ ಕಿಂಚಿತ್ ಸೋಽಮುತ್ರೇಹ ಚ ಮಾನವಃ || ೧೦೯ ||

ವೇದಾಂತಗೋ ಬ್ರಾಹ್ಮಣಃ ಸ್ಯಾತ್ ಕ್ಷತ್ರಿಯೋ ವಿಜಯೀ ಭವೇತ್ |  
ವೈಶ್ಯೋ ಧನಸಮೃದ್ಧಃ ಸ್ಯಾಚ್ಛೂದ್ರಃ ಸುಖಮವಾಪ್ನುಯಾತ್ || ೧೧೦ ||

ಧರ್ಮಾರ್ಥೀ ಪ್ರಾಪ್ನುಯಾದ್ಧರ್ಮಮರ್ಥಾರ್ಥೀ ಚಾರ್ಥಮಾಪ್ನುಯಾತ್ |  
ಕಾಮಾನವಾಪ್ನುಯಾತ್ ಕಾಮೀ ಪ್ರಜಾರ್ಥೀ ಪ್ರಾಪ್ನುಯಾತ್ ಪ್ರಜಾಮ್ || ೧೧೧ ||

ಭಕ್ತಿಮಾನ್ ಯಃ ಸದೋತ್ಥಾಯ ಶುಚಿಸ್ತದ್ಗತಮಾನಸಃ |  
ಸಹಸ್ರಂ ವಾಸುದೇವಸ್ಯ ನಾಮ್ನಾಮೇತತ್ ಪ್ರಕೀರ್ತಯೇತ್ || ೧೧೨ ||

ಯಶಃ ಪ್ರಾಪ್ನೋತಿ ವಿಪುಲಂ ಜ್ಞಾತಿಪ್ರಾಧಾನ್ಯಮೇವ ಚ |  
ಅಚಲಾಂ ಶ್ರಿಯಮಾಪ್ನೋತಿ ಶ್ರೇಯಃ ಪ್ರಾಪ್ನೋತ್ಯನುತ್ತಮಮ್ || ೧೧೩ ||

ನ ಭಯಂ ಕ್ವಚಿದಾಪ್ನೋತಿ ವೀರ್ಯಂ ತೇಜಶ್ಚ ವಿಂದತಿ |  
ಭವತ್ಯರೋಗೋ ದ್ಯುತಿಮಾನ್ ಬಲರೂಪಗುಣಾನ್ವಿತಃ || ೧೧೪ ||

ರೋಗಾತೋ ಮುಚ್ಯತೇ ರೋಗಾಧ್ಯದ್ಧೋ ಮುಚ್ಯೇತ ಬಂಧನಾತ್ |  
ಭಯಾನ್ಮುಚ್ಯೇತ ಭೀತಸ್ತು ಮುಚ್ಯೇತಾಪನ್ನ ಆಪದಃ || ೧೧೫ ||

ದುರ್ಗಾಣ್ಯತಿತರತ್ಯಾಶು ಪುರುಷಃ ಪುರುಷೋತ್ತಮಮ್ |  
ಸ್ತುವನ್ ನಾಮಸಹಸ್ರೇಣ ನಿತ್ಯಂ ಭಕ್ತಿಸಮನ್ವಿತಃ || ೧೧೬ ||

ವಾಸುದೇವಾಶ್ರಯೋ ಮರ್ತ್ಯೋ ವಾಸುದೇವಪರಾಯಣಃ |  
ಸರ್ವಪಾಪವಿಶುದ್ಧಾತ್ಮಾ ಯಾತಿ ಬ್ರಹ್ಮ ಸನಾತನಮ್ || ೧೧೭ ||

ನ ವಾಸುದೇವಭಕ್ತಾನಾಮಶುಭಂ ವಿದ್ಯತೇ ಕ್ವಚಿತ್ |  
ಜನ್ಮಮೃತ್ಯುಜರಾವ್ಯಾಧಿಭಯಂ ನೈವೋಪಜಾಯತೇ || ೧೧೮ ||

ಇಮಂ ಸ್ತವಮಧೀಯಾನಃ ಶ್ರದ್ಧಾಭಕ್ತಿಸಮನ್ವಿತಃ |  
ಯುಜ್ಯೇತಾತ್ಮಸುಖಕ್ಷಾಂತಿಶ್ರೀಧೃತಿಸ್ಮೃತಿಕೀರ್ತಿಭಿಃ || ೧೧೯ ||

ನ ಕ್ರೋಧೋ ನ ಚ ಮಾತ್ಸರ್ಯಂ ನ ಲೋಭೋ ನಾಶುಭಾ ಮತಿಃ |  
ಭವಂತಿ ಕೃತಪುಣ್ಯಾನಾಂ ಭಕ್ತಾನಾಂ ಪುರುಷೋತ್ತಮೇ || ೧೨೦ ||

ದ್ಯೌಃ ಸಚಂದ್ರಾರ್ಕನಕ್ಷತ್ರಾ ಖಿಂ ದಿಶೋ ಭೂರ್ಮಹೋದಧಿಃ |  
ವಾಸುದೇವಸ್ಯ ವೀರ್ಯೇಣ ವಿಧೃತಾನಿ ಮಹಾತ್ಮನಃ || ೧೨೧ ||

ಸಸುರಾಸುರಗಂಧರ್ವಂ ಸಯಕ್ಷೋರಗರಾಕ್ಷಸಮ್ |  
ಜಗದ್ವಶೇ ವರ್ತತೇದಂ ಕೃಷ್ಣಸ್ಯ ಸಚರಾಚರಮ್ || ೧೨೨ ||

ಇಂದ್ರಿಯಾಣಿ ಮನೋ ಬುದ್ಧಿಃ ಸತ್ತ್ವಂ ತೇಜೋ ಬಲಂ ಧೃತಿಃ |  
ವಾಸುದೇವಾತ್ಮಕಾನ್ಯಾಹುಃ ಕ್ಷೇತ್ರಂ ಕ್ಷೇತ್ರಜ್ಞ ಏವ ಚ || ೧೨೩ ||

ಸರ್ವಾಗಮಾನಾಮಾಚಾರಃ ಪ್ರಥಮಂ ಪರಿಕಲ್ಪತೇ |  
ಆಚಾರಪ್ರಭವೋ ಧರ್ಮೋ ಧರ್ಮಸ್ಯ ಪ್ರಭುರಚ್ಯುತಃ || ೧೨೪ ||

ಋಷಯಃ ಪಿತರೋ ದೇವಾ ಮಹಾಭೂತಾನಿ ಧಾತವಃ |  
ಜಂಗಮಾಜಂಗಮಂ ಚೇದಂ ಜಗನ್ನಾರಾಯಣೋದ್ಭವಮ್ || ೧೨೫ ||

ಯೋಗೋ ಜ್ಞಾನಂ ತಥಾ ಸಾಂಖ್ಯಂ ವಿದ್ಯಾಃ ಶಿಲ್ಪಾದಿಕರ್ಮ ಚ |  
ವೇದಾಃ ಶಾಸ್ತ್ರಾಣಿ ವಿಜ್ಞಾನಮೇತತ್ ಸರ್ವಂ ಜನಾರ್ದನಾತ್ || ೧೨೬ ||

ಏಕೋ ವಿಷ್ಣುರ್ಮಹದ್ಭೂತಂ ಪೃಥಗ್ಭೂತಾನ್ಯನೇಕಶಃ |  
ತ್ರೀನ್ ಲೋಕಾನ್ ವ್ಯಾಪ್ಯ ಭೂತಾತ್ಮಾ ಭುಂಕ್ತೇ ವಿಶ್ವಭುಗವ್ಯಯಃ || ೧೨೭ ||

ಇಮಂ ಸ್ತವಂ ಭಗವತೋ ವಿಷ್ಣೋರ್ವಾನ್ಯಸೇನ ಕೀರ್ತಿತಮ್ |  
ಪಠೇದ್ಯ ಇಚ್ಛೇತ್ ಪುರುಷಃ ಶ್ರೇಯಃ ಪ್ರಾಪ್ತುಂ ಸುಖಾನಿ ಚ || ೧೨೮ ||

ವಿಶ್ವೇಶ್ವರಮಜಂ ದೇವಂ ಜಗತಃ ಪ್ರಭವಾಪ್ಯಯಮ್ |  
ಭಜಂತಿ ಯೇ ಪುಷ್ಕರಾಕ್ಷಂ ನ ತೇ ಯಾಂತಿ ಪರಾಭವಮ್ || ೧೨೯ ||

॥ ಇತಿ ಶ್ರೀಮನ್ಮಹಾಭಾರತೇ ಶತಸಾಹಸ್ರಾಂ ಸಂಹಿತಾಯಾಂ  
ವೈಯಾಸಿಕ್ಯಮಾನುಶಾಸನಿಕೇ  
ದಾನಧರ್ಮಪರ್ವಣಿ ಭೀಷ್ಮಯುಧಿಷ್ಠಿರಸಂವಾದೇ ಶ್ರೀವಿಷ್ಣುಸಹಸ್ರನಾಮಸ್ತೋತ್ರಮ್ ॥

\*\*\*\*\*